



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೦೯, ಜೂನ್, ೨೦೨೫(ಜ್ಯೇಷ್ಠ, ೧೯, ಶಕವರ್ಷ, ೧೯೪೭) BENGALURU, MONDAY, 09, JUNE, 2025(JYAISTHA, 19, SHAKAVARSHA, 1947)	ಸಂ. ೩೪೯ No.349
-----------------------	---	-------------------

ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್ ಡಿ 99 ಪಿಸಿಇ 2023(ಭಾಗ-1)

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ:06.06.2025

ಅಧಿಸೂಚನೆ

1. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 03 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ದಿನಾಂಕ: 25.08.2023ರಂದು ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ ದಿನಾಂಕ:07.10.2023 ರ ಅಧಿಸೂಚನೆಯಲ್ಲಿ ಸದರಿ ವಿಚಾರಣಾ ಆಯೋಗಕ್ಕೆ (Terms of References) ಅಂಶಗಳನ್ನು ನಿಗದಿಪಡಿಸಲಾಗಿರುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ:31.12.2025 ರವರೆಗೆ ವಿಸ್ತರಿಸಲಾಗಿರುತ್ತದೆ.

2. ಈ ಮಧ್ಯೆ, ದಿನಾಂಕ:04.06.2025 ರಂದು ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ನುಳಿತದಿಂದ ಸಂಭವಿಸಿದ ಸಾವು ಹಾಗೂ ಗಾಯಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ

ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ದಿನಾಂಕ:05.06.2025 ರಂದು ಸರ್ಕಾರದ ಅಧಿಸೂಚನೆ ಸಂಖ್ಯೆ: ಹೆಚ್‌ಡಿ 220 ಪಿಸಿಇ 2025ರಲ್ಲಿ ರಚಿಸಲಾಗಿರುತ್ತದೆ. ಈ ವಿಷಯ ವ್ಯಾಪ್ತಿಯು ತುರ್ತಾಗಿರುವುದರಿಂದ, ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸತಕ್ಕದ್ದೆಂದು ಸೂಚಿಸಲಾಗಿರುತ್ತದೆ.

3. ಈ ಹಿನ್ನೆಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ಪುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮರಣ ಹೊಂದಿರುವ ಘಟನೆಗೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ರವರ ವಿಚಾರಣಾ ಆಯೋಗದ ಅವಧಿಯನ್ನು **ದಿನಾಂಕ:01.08.2025 ರಿಂದ 31.08.2025 ರವರೆಗೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.**

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಕುಮಟಾ ಪ್ರಕಾಶ್)

ಸರ್ಕಾರದ ಉಪ ಕಾರ್ಯದರ್ಶಿ
ಒಳಾಡಳಿತ ಇಲಾಖೆ (ಕಾನೂನು & ಸುವ್ಯವಸ್ಥೆ)